ಕರ್ನಾಟಕ ವಿಧಾನ ಪರಿಷತ್ತು

ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ	:	405(584)
ಸದಸ್ಯರ ಹೆಸರು	:	ಶ್ರೀ ಅರವಿಂದ ಕುಮಾರ್ ಅರಳಿ (ವಿಧಾನ ಸಭೆಯಿಂದ ಚುನಾಯಿತರಾದವರು)
ಉತ್ತರಿಸಬೇಕಾದ ದಿನಾಂಕ	:	11-12-2020
ಉತ್ತರಿಸುವ ಸಚಿವರು	:	ಮಾನ್ಯ ಪಶುಸಂಗೋಪನೆ ಹಾಗೂ ಹಜ್ ಮತ್ತು ವಕ್ಫ್ ಸಚಿವರು.

ಕ್ರ. ಸಂ.	ಪ್ರಶ್ನೆಗಳು	ಉತ್ತರಗಳು
ಅ	ಜಿಲ್ಲೆಯಲ್ಲಿ ಎಷ್ಟು ಎಕರೆ ಜಮೀನು ವಕ್ಫ್ ಮಂಡಳಿಗೆ ಸೇರಿದೆ ಅದರಲ್ಲಿ ಎಷ್ಟು ಎಕರೆ ಜಮೀನು ಅತಿಕ್ರಮಣವಾಗಿದೆ; ಅತಿಕ್ರಮಣವಾಗಿದ್ದಲ್ಲಿ ತೆರವುಗೊಳಿಸಲು ಸರ್ಕಾರ ತೆಗೆದುಕೊಂಡ ಕ್ರಮವೇನು;	ಬೀದರ್ ಜಿಲ್ಲೆಯಲ್ಲಿ ಒಟ್ಟು 11,714 ಎಕರೆ 14 ಗುಂಟೆ ವಕ್ಫ್‌ಗೆ ಸೇರಿದ ಜಮೀನು ಇದ್ದು, ಅದರಲ್ಲಿ 746 ಎಕರೆ 17 ಗುಂಟೆ ಜಮೀನು ಅತಿಕ್ರಮಣವಾಗಿರುತ್ತದೆ. ಬೀದರ್ ಜಿಲ್ಲೆಯಲ್ಲಿ ವಕ್ಫ್ ಆಸ್ತಿಗಳ ಒತ್ತುವರಿದಾರರ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣಗಳು ದಾಖಲಾಗಿದ್ದು, ಅವುಗಳು ವಿಚಾರಣಾ ಹಂತದಲ್ಲಿರುತ್ತವೆ.
ಆ	ಜಿಲ್ಲೆಯಲ್ಲಿ ವಕ್ಫ್ ಮಂಡಳಿಗೆ ಸೇರಿದ ಎಷ್ಟು ಎಕರೆ ಜಮೀನು ಖಾಸಗಿಯವರಿಗೆ ಭೂ ನ್ಯಾಯ ಮಂಡಳಿಯಿಂದ ಗೇಣಿ ಹಕ್ಕನ್ನು ನೀಡಲಾಗಿದೆ;	ಬೀದರ್ ಜಿಲ್ಲೆಯಲ್ಲಿ ವಕ್ಫ್ ಮಂಡಳಿಗೆ ಸೇರಿದ 2318 ಎಕರೆ ಜಮೀನು ಖಾಸಗಿಯವರಿಗೆ ಭೂ ನ್ಯಾಯ ಮಂಡಳಿಯಿಂದ ಗೇಣಿ ಹಕ್ಕನ್ನು ನೀಡಿದ ಬಗ್ಗೆ ಮಾಹಿತಿ ಲಭ್ಯವಿದ್ದು, ಇನ್ನುಳಿದ ಮಾಹಿತಿಗಾಗಿ ಸಂಬಂಧಿಸಿದ ತಹಸೀಲ್ದಾರರಿಗೆ ಅರ್ಜಿ ಸಲ್ಲಿಸಿದ್ದು, ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಇ	ಗೇಣಿ ಹಕ್ಕನ್ನು ನೀಡಲು ಅವಕಾಶವಿದೆಯೇ; ಇದ್ದಲ್ಲಿ, ಅದು ಯಾವ ಕಾನೂನಿನ ಅಡಿಯಲ್ಲಿದೆ? (ಮಾಹಿತಿ ನೀಡುವುದು)	-ಅನ್ವಯಿಸುವುದಿಲ್ಲ-

ಸಂಖ್ಯೆ: MWD 194 LMQ 2020

(ಪ್ರಭು ಬಿ. ಚವ್ಹಾಣ್)
ಪಶುಸಂಗೋಪನೆ, ಹಜ್ ಮತ್ತು
ವಕ್ಫ್ ಸಚಿವರು